

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ



ಮಹಿಳಾ ಕಿಸಾನ್ ಯೋಜನೆ

- ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮ ನವದೆಹಲಿ ಸಹಯೋಗದೊಡನೆ ಅರ್ಥಿಕ ನೆರವನ್ನು ನೀಡಲಾಗುತ್ತಿದೆ.
- ಪರಿಶಿಷ್ಟ ಜಾತಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ಮಹಿಳಾ ರೈತರಿಗೆ ನಿಗಮದಿಂದ ಸಾಲ ಸ್ವಲ್ಪಭ್ಯ ಕಲ್ಪಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ರೂ.40,000/- ಕ್ಕಿಂತ ವಾರ್ಷಿಕ ಆದಾಯ ಕಡಿಮೆ ಇರುವ ಜಮೀನು ಹೊಂದಿದ ಮಹಿಳೆ, ಜಂಟಿ ಖಾತೆ ಹೊಂದಿದ ಮಹಿಳೆಯರು ಅರ್ಹರಿರುತ್ತಾರೆ. ಯೋಜನೆಯ ಘಟಕ ವೆಚ್ಚದ ವಿವರ ಈ ಕೆಳಕಂಡಂತಿದೆ.

ಮಹಿಳಾ ಕಿಸಾನ್ ಯೋಜನೆ	
ಘಟಕ ವೆಚ್ಚ	ರೂ. 50,000/-
ಸಹಾಯಧನ	ರೂ.10000/-
ಬೀಜಧನ	ರೂ. 10000/-
ಅವಧಿಸಾಲ	ರೂ.30000/-

ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಇರಬೇಕಾದ ಅರ್ಹತೆಗಳು:-

- ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯಾಗಿರಬೇಕು.
- ಅರ್ಜಿದಾರರ ಹೆಸರಿನಲ್ಲಿ ಜಮೀನಿದ್ದು ಸಣ್ಣ ಹಿಡುವಳಿದಾರರಾಗಿರಬೇಕು.
- ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯವನ್ನು ಪಡೆದಿರಬಾರದು.
- ವಯಸ್ಸು 18 ರಿಂದ 60 ವರ್ಷದ ಒಳಗಿರಬೇಕು.
- ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ.40,000 ಮೀರಿರಬಾರದು.

- ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರ್ಕಾರಿ ನೌಕರಿಯಲ್ಲಿರಬಾರದು.
- ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :-

- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಗುರುತಿನ ಚೀಟಿ (ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಡೈವಿಂಗ್‌ಲೈಸೆನ್ಸ್/ ಪಾನ್‌ಕಾರ್ಡ್/ ಭಾವಚಿತ್ರವಿರುವ ಬ್ಯಾಂಕ್ ಪಾಸ್‌ಪುಸ್ತಕ/ಪಾಸ್‌ಪೋರ್ಟ್)
- ರೇಷನ್ ಕಾರ್ಡ್ ಪ್ರತಿ (ಬಿ.ಪಿ.ಎಲ್. ಕಾರ್ಡ್‌ದಾರರಾಗಿರಬೇಕು)
- ಪಾಸ್‌ಪೋರ್ಟ್ ಸೈಜ್ ಅಳತೆಯ ಇತ್ತೀಚಿನ ಭಾವಚಿತ್ರ -2.
- ಅರ್ಜಿದಾರರ ಹೆಸರಿನಲ್ಲಿರುವ ಜಮೀನಿಗೆ ಸಂಬಂಧಿಸಿದ ಪಹಣಿ (ಆರ್.ಟಿ.ಸಿ)
- ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ.

ಫಲಾನುಭವಿಗಳ ಆಯ್ಕೆ ವಿಧಾನ ಹಾಗೂ ಯೋಜನೆ ಅನುಷ್ಠಾನದ ವಿವಿಧ ಹಂತಗಳು:-

- ಸ್ವೀಕರಿಸಿದ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ಪಟ್ಟಿ ಮಾಡಿ, ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗುವುದು.
- ಆಯ್ಕೆ ಸಮಿತಿಯಿಂದ ಆಯ್ಕೆಯಾದ ಬಗ್ಗೆ ಅರ್ಜಿದಾರರಿಗೆ ಅಂಚೆ/ಎಸ್.ಎಮ್.ಎಸ್ ಮೂಲಕ ತಿಳಿಸಲಾಗುವುದು ಅಥವಾ ಅರ್ಜಿದಾರರೇ ನೇರವಾಗಿ ನಿಗಮದ ಅಂತರ್ಜಾಲ ತಾಣದಲ್ಲಿ ಅರ್ಜಿ ಸಂಖ್ಯೆ ದಾಖಲಿಸಿ ತಿಳಿದುಕೊಳ್ಳಬಹುದು.
- ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲ್ಪಟ್ಟ ಅರ್ಜಿದಾರರ ಸ್ಥಳ ಪರಿಶೀಲನೆ ಮಾಡಿ ಅರ್ಹರಿರುವ ಕುರಿತು ಜಿಲ್ಲಾ ಕಛೇರಿಗೆ ವರದಿ ಸಲ್ಲಿಸುವರು.
- ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅರ್ಹರೆಂದು ವರದಿ ಸಲ್ಲಿಸಿದ ಅರ್ಜಿದಾರರು ಮೂಲ ದಾಖಲೆಗಳನ್ನು ಜಿಲ್ಲಾ ಕಛೇರಿಗೆ ಹಾಜರುಪಡಿಸಿ ಜಿಲ್ಲಾ ವ್ಯವಸ್ಥಾಪಕರಿಂದ ಧೃಢೀಕರಿಸಿದ ನಂತರ ಅರ್ಜಿಗಳನ್ನು ಕೇಂದ್ರ ಕಛೇರಿಗೆ ಸಾಲ ಮಂಜೂರಾತಿಗೆ ಕಳುಹಿಸಿ ಕೊಡಲಾಗುವುದು.
- ಕೇಂದ್ರ ಕಛೇರಿಯಿಂದ ಮಂಜೂರಾತಿ ಆದೇಶ ಬಂದ ನಂತರ ಅವಧಿಸಾಲ ಮತ್ತು ಬೀಜಧನ ಸಾಲದ ಮೊತ್ತಕ್ಕೆ ಸಂಬಂಧಿಸಿದಂತೆ ಛಾಪಾ ಕಾಗದದಲ್ಲಿ ದಾಖಲೆಗಳು ಹಾಗೂ ಕ್ರಾಸ್ ಮಾಡಿದ 10 ಚೆಕ್ ಹಾಳೆಗಳನ್ನು ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ರವರ ಹೆಸರಿಗೆ ಬರೆದು ದಿನಾಂಕ ಹಾಗೂ ಮೊತ್ತ ನಮೂದಿಸದೆ ಸಹಿ ಮಾಡಿ ಸಲ್ಲಿಸಬೇಕು.
- ನಿಗಮದಿಂದ ಪಡೆಯುವ ಬೀಜಧನಸಾಲ ಹಾಗೂ ಅವಧಿಸಾಲಕ್ಕೆ ಜಾಮೀನು ನೀಡಬೇಕು.